ಮನ್ಯುಸೂಕ್ತಮ್

*****

ಯಸ್ತೇ ಮನ್ಯೋಽವಿಧದ್ ವಜ್ರ ಸಾಯಕ ಸಹ ಓಜಃ ಪುಷ್ಯತಿ
ವಿಶ್ವಮಾನುಷಕ್ । ಸಾಹ್ಯಾಮ ದಾಸಮಾರ್ಯಂ ತ್ವಯಾ ಯುಜಾ
ಸಹಸ್ಕೃತೇನ ಸಹಸಾ ಸಹಸ್ವತಾ ॥ ೧ ॥

ಮನ್ಯುರಿಂದ್ರೋ ಮನ್ಯುರೇವಾಸ ದೇವೋ ಮನ್ಯುರ್ ಹೋತಾ ವರುಣೋ
ಜಾತವೇದಾಃ । ಮನ್ಯುಂ ವಿಶ ಈಳತೇ ಮಾನುಷೀರ್ಯಾಃ ಪಾಹಿ ನೋ
ಮನ್ಯೋ ತಪಸಾ ಸಜೋಷಾಃ ॥ ೨ ॥

ಅಭೀಹಿ ಮನ್ಯೋ ತವಸಸ್ತವೀಯಾನ್ ತಪಸಾ ಯುಜಾ ವಿ ಜಹಿ
ಶತ್ರೂನ್ । ಅಮಿತ್ರಹಾ ವೃತ್ರಹಾ ದಸ್ಯುಹಾ ಚ ವಿಶ್ವಾ ವಸೂನ್ಯಾ ಭರಾ
ತ್ವಂ ನಃ ॥ ೩ ॥

ತ್ವಂ ಹಿ ಮನ್ಯೋ ಅಭಿಭೂತ್ಯೋಜಾಃ ಸ್ವಯಂಭೂರ್ಭಾಮೋ
ಅಭಿಮಾತಿಷಾಹಃ । ವಿಶ್ವಚರ್ ಷಣಿಃ ಸಹುರಿಃ ಸಹಾವಾನಸ್ಮಾಸ್ವೋಜಃ

ಪೃತನಾಸು ಧೇಹಿ ॥ ೪ ॥

ಅಭಾಗಃ ಸನ್ನಪ ಪರೇತೋ ಅಸ್ಮಿ ತವ ಕ್ರತ್ವಾ ತವಿಷಸ್ಯ ಪ್ರಚೇತಃ । ತಂ ತ್ವಾ ಮನ್ಯೋ ಅಕ್ರತುರ್ಜಿಹೀಳಾಹಂ ಸ್ವಾತನೂರ್ಬಲದೇಯಾಯ ಮೇಹಿ ॥ ೫ ॥

ಅಯಂ ತೇ ಅಸ್ಮ್ಯುಪ ಮೇಹ್ಯರ್ವಾಙ್ ಪ್ರತೀಚೀನಃ ಸಹುರೇ ವಿಶ್ವಧಾಯಃ । ಮನ್ಯೋ ವಜ್ರಿನ್ನಭಿ ಮಾಮಾ ವವೃತ್ಸ್ವ ಹನಾವ ದಸ್ಯೂꣳರುತ ಬೋಧ್ಯಾಪೇಃ ॥ ೬ ॥

ಅಭಿ ಪ್ರೇಹಿ ದಕ್ಷಿಣತೋ ಭವಾ ಮೇಽಧಾ ವೃತ್ರಾಣಿ ಜಂಘನಾವ ಭೂರಿ । ಜುಹೋಮಿ ತೇ ಧರುಣಂ ಮಧ್ವೋ ಅಗ್ರಮುಭಾ ಉಪಾಂಶು ಪ್ರಥಮಾ ಪಿಬಾವ ॥ ೭ ॥

ತ್ವಯಾ ಮನ್ಯೋ ಸರಥಮಾರುಜಂತೋ ಹರ್ಷಮಾಣಾಸೋ ಧೃಷಿತಾ ಮರುತ್ವಃ । ತಿಗ್ಮೇಷವ ಆಯುಧಾ ಸಂಶಿಶಾನಾ ಅಭಿ ಪ್ರ ಯಂತು ನರೋ ಅಗ್ನಿರೂಪಾಃ ॥ ೮ ॥

ಅಗ್ನಿರಿವ ಮನ್ಯೋ ತ್ವಿಷಿತಃ ಸಹಸ್ವ ಸೇನಾನೀರ್ನಃ ಸಹುರೇ ಹೂತ ಏಧಿ । ಹತ್ವಾಯ ಶತ್ರೂನ್ ವಿ ಭಜಸ್ವ ವೇದ ಓಜೋ ಮಿಮಾನೋ ವಿ

ಮೃಧೋ ನುದಸ್ವ ॥ ೯ ॥

ಸಹಸ್ವ ಮನ್ಯೋ ಅಭಿಮಾತಿಮಸ್ಮೇ ರುಜನ್ ಮೃಣನ್ ಪ್ರಮೃಣನ್
ಪ್ರೇಹಿ ಶತ್ರೂನ್ । ಉಗ್ರಂ ತೇ ಪಾಜೋ ನನ್ವಾ ರುರುಧ್ರೇ ವಶೀ ವಶಂ
ನಯಸ ಏಕಜ ತ್ವಮ್ ॥ ೧೦ ॥

ಏಕೋ ಬಹೂನಾಮಸಿ ಮನ್ಯವೀಳಿತೋ ವಿಶಂವಿಶಂ ಯುಧಯೇ ಸಂ
ಶಿಶಾಧಿ । ಅಕೃತ್ತರುಕ್ ತ್ವಯಾ ಯುಜಾ ವಯಂ ದ್ಯುಮಂತಂ ಘೋಷಂ
ವಿಜಯಾಯ ಕೃಣ್ಮಹೇ ॥ ೧೧ ॥

ವಿಜೇಷಕೃದಿಂದ್ರ ಇವಾನವಬ್ರವೋಽಸ್ಮಾಕಂ ಮನ್ಯೋ ಅಧಿಪಾ ಭವೇಹ
। ಪ್ರಿಯಂ ತೇ ನಾಮ ಸಹುರೇ ಗೃಣೀಮಸಿ ವಿದ್ಮಾತಮುತ್ಸಂ ಯತ
ಆಬಭೂಥ ॥ ೧೨ ॥

ಆಭೂತ್ಯಾ ಸಹಜಾ ವಜ್ರ ಸಾಯಕ ಸಹೋ ಬಿಭರ್ಷ್ಯಭಿಭೂತ
ಉತ್ತರಮ್ । ಕ್ರತ್ವಾ ನೋ ಮನ್ಯೋ ಸಹಮೇದ್ಯೇಧಿ ಮಹಾಧನಸ್ಯ
ಪುರುಹೂತ ಸಂಸೃಜಿ ॥ ೧೩ ॥

ಸಂಸೃಷ್ಟಂ ಧನಮುಭಯಂ ಸಮಾಕೃತಮಸ್ಮಭ್ಯಂ ದತ್ತಾಂ ವರುಣಶ್ಚ
ಮನ್ಯುಃ । ಭಿಯಂ ದಧಾನಾ ಹೃದಯೇಷು ಶತ್ರವಃ ಪರಾಜಿತಾಸೋ ಅಪ

ನಿ ಲಯಂತಾಮ್ ॥ ೧೪ ॥

॥ ಇತಿ ಮನ್ಯುಸೂಕ್ತಮ್ ॥

*****